



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೨೮, ಏಪ್ರಿಲ್, ೨೦೨೧ (ವೈಶಾಖ, ೦೮, ಶಕವರ್ಷ, ೧೯೪೩) BENGALURU, WEDNESDAY, 28, APRIL, 2021 (VAISHAKHA, 08, SHAKAVARSHA, 1943)	ನಂ. ೪೪೯ No. 449
-----------------------	---	--------------------

ಕರ್ನಾಟಕ ಸರ್ಕಾರ

ಅಧಿಸೂಚನೆ

ಸಂಖ್ಯೆ:ನಅಇ 79 ಎಂಎಲ್ಆರ್ 2021, ಬೆಂಗಳೂರು, ದಿನಾಂಕ 27/04/2021.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 (Karnataka Act No. 32 of 2012) ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್ಆರ್ 2016, ದಿನಾಂಕ 09/02/2016ರಲ್ಲಿ ಸ್ವಪ್ಪಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, **ಹಾವೇರಿ ಜಿಲ್ಲೆಯ ಗುತ್ತಲ ಪಟ್ಟಣ ಪಂಚಾಯಿತಿಗೆ** ವಾರ್ಡುವಾರು ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ.

1. **ಗುತ್ತಲ ಪಟ್ಟಣ ಪಂಚಾಯಿತಿ ವಾರ್ಡುಗಳ ಸಂಖ್ಯೆ: 18 (ಹದಿನೆಂಟು)**
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
3. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಈ ಅಧಿಸೂಚನೆಯ ಮೂಲಕ **ಗುತ್ತಲ ಪಟ್ಟಣ ಪಂಚಾಯಿತಿ** ವಾರ್ಡುಗಳಿಗೆ ಕರಡು ಮೀಸಲಾತಿಯನ್ನು ಸಾರ್ವಜನಿಕರ ಅವಗಾಹನಗಾಗಿ ಪ್ರಕಟಿಸಲಾಗಿದೆ. ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ/ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು **ಜಿಲ್ಲಾಧಿಕಾರಿ, ಹಾವೇರಿ ಜಿಲ್ಲೆ** ಇವರಿಗೆ ಸಲ್ಲಿಸಬೇಕೆಂದು ಈ ಮೂಲಕ ಸೂಚಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಎ. ವಿಜಯಕುಮಾರ್)

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 79 ಎಂಎಲ್‌ಆರ್ 2021, ದಿನಾಂಕ 27/04/2021ರ ಅನುಬಂಧ

ಗುತ್ತಲ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ	ನಿಗದಿಪಡಿಸಲಾದ ಮೀಸಲಾತಿ
1	2	3
1	1	ಪರಿಶಿಷ್ಟ ಜಾತಿ
2	2	ಪರಿಶಿಷ್ಟ ಜಾತಿ ಮಹಿಳೆ
3	3	ಹಿಂದುಳಿದ ವರ್ಗ (ಎ) ಮಹಿಳೆ
4	4	ಸಾಮಾನ್ಯ
5	5	ಸಾಮಾನ್ಯ
6	6	ಪರಿಶಿಷ್ಟ ಜಾತಿ
7	7	ಹಿಂದುಳಿದ ವರ್ಗ (ಎ)
8	8	ಸಾಮಾನ್ಯ ಮಹಿಳೆ
9	9	ಹಿಂದುಳಿದ ವರ್ಗ (ಬಿ)
10	10	ಪರಿಶಿಷ್ಟ ಪಂಗಡ
11	11	ಪರಿಶಿಷ್ಟ ಜಾತಿ ಮಹಿಳೆ
12	12	ಸಾಮಾನ್ಯ
13	13	ಸಾಮಾನ್ಯ
14	14	ಹಿಂದುಳಿದ ವರ್ಗ (ಎ)
15	15	ಸಾಮಾನ್ಯ ಮಹಿಳೆ
16	16	ಸಾಮಾನ್ಯ
17	17	ಸಾಮಾನ್ಯ ಮಹಿಳೆ
18	18	ಸಾಮಾನ್ಯ ಮಹಿಳೆ

(ಎ. ವಿಜಯಕುಮಾರ್)

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ